



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

000137

Bangalore Development Authority

ಸಂಖ್ಯೆ :

No.ಬೆಂ.ಅ.ಪ್ರಾ/ನಯೋಸ/PRL-03/2018-19/ 1003

ದಿನಾಂಕ :

/2019-20

Date : 27/09/2019

ಕಾರ್ಯದೇಶ

ವಿಷಯ:- ಬೆಂಗಳೂರು ದಕ್ಷಿಣ ತಾಲ್ಲೂಕು, ತಾವರೆಕೆರೆ ಹೋಬಳಿ, ಕೇತೋಹಳ್ಳಿ ಗ್ರಾಮದ ಸರ್ವೆ ನಂ. 23/9, 24/1, 24/2, 24/3, ರಲ್ಲಿನ 13961.60 ಚ.ಮೀ (03 ಎಕರೆ 18 ಗುಂಟೆ) ವಿಸ್ತೀರ್ಣದ ಪ್ರದೇಶದಲ್ಲಿ ಸ್ಥಳದಲ್ಲಿ ಲಭ್ಯವಿರುವಂತೆ (400.28 ಚ.ಮೀ ಒತ್ತುವರಿ ಜಾಗವನ್ನು ಹೊರತುಪಡಿಸಿ) 13561.32 ಚ.ಮೀ ವಿಸ್ತೀರ್ಣದ ಭೂ ಪರಿವರ್ತಿತ ಪ್ರದೇಶಕ್ಕೆ ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಯನ್ನು ಶ್ರೀ. ಆರ್ ಹರೀಶ್ ಬಾಬು ಮತ್ತು ಶ್ರೀ . ಸಿ. ಆರ್ ಸುಂದರ್ ರವರ ಪರವಾಗಿ ಅನುಮೋದಿಸುವ ಬಗ್ಗೆ.

ಉಲ್ಲೇಖ:

1. ಅರ್ಜಿದಾರರ ಅರ್ಜಿ ದಿನಾಂಕ: 04/06/2018.
2. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಠರಾವು ಸಂಖ್ಯೆ: 05/2019, ದಿನಾಂಕ: 25/01/2019.
3. ಈ ಕಛೇರಿಯ ಪತ್ರ ಸಂಖ್ಯೆ: ಬೆಂಅಪ್ರಾ/ನಯೋಸ/PRL-03/2211/2018-19, ದಿನಾಂಕ: 15/03/2019.
4. ಕೆನರಾ ಬ್ಯಾಂಕ್ ಚಲನ್ ನಂ. 11683, ದಿನಾಂಕ: 02/04/2019 ರಂದು ಶುಲ್ಕ ರೂ. 10,21,800/- ಪಾವತಿಸಿರುವ ಚಲನ್
5. ಈ ಕಛೇರಿ ಅನೌಪಚಾರಿಕ ಟಿಪ್ಪಣಿ ಸಂಖ್ಯೆ: ಬೆಂಅಪ್ರಾ/ನಯೋಸ/PRL-03/2018/19/367/2019-20 ದಿನಾಂಕ: 06/06/2019.
6. ಅಧಿಕ ಜಿಲ್ಲಾ ನೋಂದಣಾಧಿಕಾರಿಗಳು, ಬೆಂಗಳೂರು ನಗರ ಜಿಲ್ಲೆ ಬೆಂಅಪ್ರಾ ರವರ ಕಛೇರಿಯಲ್ಲಿ ನೋಂದಾಯಿಸಲ್ಪಟ್ಟ ಪರಿತ್ಯಾಜನಾ ಪತ್ರ BDA-1-02245-2019-20, ಸಿ.ಡಿ ನಂ. BDAD382, ದಿನಾಂಕ: 17/07/2019.
7. ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ, ಎಂ. ಆರ್. ಟಿ. ಎಸ್, ಕರ ಮೆಟ್ರೋ ಕರ ಮತ್ತು ವಿವಿಧ ಶುಲ್ಕಗಳ ಪರಿಷ್ಕೃತ ದರವನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಿರುವುದಾಗಿ ದಿನಾಂಕ: 03/08/2019 ರಂದು ಸಲ್ಲಿಸಿರುವ ನೋಟರೈಸ್ ಪ್ರಮಾಣ ಪತ್ರ
8. ಕಟ್ಟಡದ ಅಂತಸ್ತು ಮತ್ತು FAR ಮಿತಿಗೊಳಿಸಿರುವುದರ ಬಗ್ಗೆ ಅಭಿವೃದ್ಧಿದಾರರು ಒಪ್ಪಿಗೆ ಬಗ್ಗೆ ಪ್ರಮಾಣ ಪತ್ರವನ್ನು ದಿನಾಂಕ: 08/08/2019 ರಂದು ನೀಡಿರುತ್ತಾರೆ.

ಟಿ. ಚೌಡಯ್ಯ ರಸ್ತೆ, ಕುಮಾರಪಾರ್ಕ್ ಪಶ್ಚಿಮ, ಬೆಂಗಳೂರು-560 020.

T. Chowdaiah Road, Kumarapark West, Bangalore - 560 020. Facsimile : 2334 5799, E-mail : bda@vsnl.com

ಬೆಂಗಳೂರು ದಕ್ಷಿಣ ತಾಲ್ಲೂಕು, ತಾವರಕೆರೆ ಹೋಬಳಿ, ಕೇತೋಹಳ್ಳಿ ಗ್ರಾಮದ ಸರ್ವೆ ನಂ. 23/9, 24/1, 24/2, 24/3, ರಲ್ಲಿನ 13961.60 ಚ.ಮೀ (03 ಎಕರೆ 18 ಗುಂಟೆ) ವಿಸ್ತೀರ್ಣದ ಪ್ರದೇಶದಲ್ಲಿ ಸ್ಥಳದಲ್ಲಿ ಲಭ್ಯವಿರುವಂತೆ (400.28 ಚ.ಮೀ ಒತ್ತುವರಿ ಜಾಗವನ್ನು ಹೊರತುಪಡಿಸಿ) 13561.32 ಚ.ಮೀ ವಿಸ್ತೀರ್ಣದ ಭೂ ಪರಿವರ್ತಿತ ಪ್ರದೇಶಕ್ಕೆ ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಯನ್ನು ಶ್ರೀ. ಆರ್ ಹರೀಶ್ ಬಾಬು ಮತ್ತು ಶ್ರೀ ಸಿ ಆರ್ ಸುಂದರ್ ರವರು ಉಲ್ಲೇಖ (1) ರಲ್ಲಿ ಕೋರಿರುತ್ತಾರೆ.

ಸದರಿ ಪ್ರಸ್ತಾವನೆಯನ್ನು ಉಲ್ಲೇಖ (2) ರಂತೆ ದಿನಾಂಕ 25/01/2019 ರಂದು ನಡೆದ ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ವಿಷಯ ಸಂಖ್ಯೆ: 05/2019 ರಲ್ಲಿ ಮಂಡಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಅರ್ಜಿದಾರರು ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಕೇತೋಹಳ್ಳಿ ಗ್ರಾಮರಾಣಾಕ್ಕೆ ಹೊಂದಿಕೊಂಡಿರುವುದರಿಂದ ವಸತಿ (ಮುಖ್ಯ) ಎಂದು ವರ್ಗೀಕರಿಸಿದ್ದು, ಸುತ್ತಮುತ್ತಲಿನ ಪ್ರದೇಶವು “ ಕೃಷಿ ವಲಯದಲ್ಲಿರುವುದರಿಂದ RMP-2015 ರ ವಲಯ ನಿಯಮಾವಳಿಯ Chapter 4.13.2(iii) Regulations fo Rural Development ರಂತೆ ಪ್ರತಿ ನಿವೇಶನಗಳಲ್ಲಿ ನಿರ್ಮಿಸಬಹುದಾದ ಕಟ್ಟಡಗಳ ಅಂತಸ್ತನ್ನು G+1 ಮತ್ತು FAR 1.00 ಕ್ಕೆ ಸೀಮಿತಗೊಳಿಸತಕ್ಕದ್ದೆಂಬ ಷರತ್ತು ವಿಧಿಸಲು ತೀರ್ಮಾನಿಸಿ ಬಡಾವಣೆ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ ಕೆಲವೊಂದು ಷರತ್ತುಗಳಿಗೊಳಪಡಿಸಿ ವಸತಿ ಬಡಾವಣೆ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು. ಹಾಗೂ ಕಟ್ಟಡದ ಅಂತಸ್ತು ಮತ್ತು FAR ಮಿತಿಗೊಳಿಸಿರುವುದರ ಬಗ್ಗೆ ಅರ್ಜಿದಾರರ ಒಪ್ಪಿಗೆ ಬಗ್ಗೆ ಪ್ರಮಾಣ ಪತ್ರ ಪಡೆಯತಕ್ಕದ್ದು ಎಂದು ತೀರ್ಮಾನಿಸಲಾಯಿತು. ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ತೀರ್ಮಾನದಂತೆ ವಸತಿ ಬಡಾವಣೆ ನಕ್ಷೆ ಅನುಮೋದನೆ ಸಂಬಂಧ ಅರ್ಜಿದಾರರಿಗೆ ಉಲ್ಲೇಖ (3) ರ ಈ ಕಛೇರಿ ಪತ್ರದಲ್ಲಿ ವಿವಿಧ ಶುಲ್ಕಗಳ ಬಾಬು ₹. 10,21, 800 (₹. ಹತ್ತು ಲಕ್ಷದ ಇಪ್ಪತ್ತೊಂದು ಸಾವಿರದ ಎಂಟುನೂರು ಮಾತ್ರ) ಗಳನ್ನು ಪ್ರಾಧಿಕಾರಕ್ಕೆ ಪಾವತಿಸಲು ತಿಳಿಸಲಾಗಿತ್ತು.

ಅದರಂತೆ ಉಲ್ಲೇಖ (4) ರಲ್ಲಿ ಅರ್ಜಿದಾರರು ದಿನಾಂಕ: 02/04/2019 ರಂದು ₹. 10, 21, 800/- (₹. ಹತ್ತು ಲಕ್ಷದ ಇಪ್ಪತ್ತೊಂದು ಸಾವಿರದ ಎಂಟುನೂರು ಮಾತ್ರ) ಗಳನ್ನು ಪ್ರಾಧಿಕಾರಕ್ಕೆ ಪಾವತಿಸಿರುತ್ತಾರೆ. ಸದರಿ ಮೊತ್ತವು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಂದಾಯವಾಗಿರುವ ಬಗ್ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆರ್ಥಿಕ ವಿಭಾಗದವರು ದಿನಾಂಕ: 27/04/2019 ರಂದು ದೃಢೀಕರಿಸಿರುತ್ತಾರೆ.

ಉಲ್ಲೇಖ (5) ರಲ್ಲಿ ತಾತ್ಕಾಲಿಕ ಕರಡು ವಸತಿ ಬಡಾವಣೆ ನಕ್ಷೆಯಲ್ಲಿ ಉದ್ಯಾನವನ/ಬಯಲುಜಾಗ, ಪಬ್ಲಿಕ್ ಯುಟಿಲಿಟಿ ಮತ್ತು ರಸ್ತೆ ಪ್ರದೇಶಗಳನ್ನು ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಕಾರ್ಯಪಾಲಕ ಅಭಿಯಂತರರು (ಪಶ್ಚಿಮ ವಿಭಾಗ) ಇವರಿಗೆ ಹಸ್ತಾಂತರಿಸುವಂತೆ ದಿನಾಂಕ: 06/06/2019 ರಂದು ತಿಳಿಸಲಾಗಿತ್ತು.

ಉಲ್ಲೇಖ (6) ರಲ್ಲಿ ಕಾರ್ಯಪಾಲಕ ಅಭಿಯಂತರರು (ಪಶ್ಚಿಮ ವಿಭಾಗ), ಇವರು ತಾತ್ಕಾಲಿಕ ಕರಡು ವಸತಿ ಬಡಾವಣೆ ನಕ್ಷೆಯಲ್ಲಿ ಉದ್ಯಾನವನ/ಬಯಲುಜಾಗ, ಪಬ್ಲಿಕ್ ಯುಟಿಲಿಟಿ ಮತ್ತು ರಸ್ತೆ ಪ್ರದೇಶಗಳನ್ನು ದಿನಾಂಕ: 17/07/2019 ರಂದು ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹಸ್ತಾಂತರಿಸಿ ಕೊಂಡಿರುವುದಾಗಿ ವರದಿ ನೀಡಿರುತ್ತಾರೆ.

ಉಲ್ಲೇಖ (7) ರ ಪ್ರಕಾರ ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ, ಮೆಟ್ಟೋಕರ, ಎಂ. ಆರ್ ಟಿ ಎಸ್ ಕರಗಳನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಿರುವುದಾಗಿ ಹಾಗೂ ಶುಲ್ಕ ಪರಿಷ್ಕರಣೆಯ ಸಂಬಂಧ ಸರ್ಕಾರದ ಆದೇಶಕ್ಕೆ ಬದ್ಧರಿರುವುದಾಗಿ ಛಾಪಾ ಕಾಗದದಲ್ಲಿ ನೋಟರಿಯವರಿಂದ ದೃಢೀಕರಿಸಿದ ನೋಟರೈಸ್ಡ್ ಪ್ರಮಾಣ ಪತ್ರವನ್ನು ದಿನಾಂಕ. 03/08/2019 ರಂದು ನೀಡಿರುತ್ತಾರೆ.

000136



ದಿನಾಂಕ: 08/08/2019 ರಂದು ಕಟ್ಟಡ ಅಂತಸ್ತು ಮತ್ತು FAR ಮಿತಿಗೊಳಿಸಿರುವುದರ ಬಗ್ಗೆ ಅರ್ಜಿದಾರರು ಒಪ್ಪಿಕೊಂಡು ಪ್ರಮಾಣ ಪತ್ರವನ್ನು ನೀಡಿರುತ್ತಾರೆ.

ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕು, ತಾವರೆಕೆರೆ ಹೋಬಳಿ, ಕೇತೋಹಳ್ಳಿ ಗ್ರಾಮದ ಸರ್ವೆ ನಂ. 23/9, 24/1, 24/2, 24/3, ರಲ್ಲಿನ 13961.60 ಚ.ಮೀ (03 ಎಕರೆ 18 ಗುಂಟೆ) ವಿಸ್ತೀರ್ಣದ ಪ್ರದೇಶದ ಸ್ಥಳದಲ್ಲಿ ಲಭ್ಯವಿರುವಂತೆ (400.28 ಚ.ಮೀ ಒತ್ತುವರಿ ಜಾಗವನ್ನು ಹೊರತುಪಡಿಸಿ) 13561.32 ಚ.ಮೀ ವಿಸ್ತೀರ್ಣದ ಭೂ ಪರಿವರ್ತಿತ ಪ್ರದೇಶಕ್ಕೆ ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಯನ್ನು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ತಾತ್ಕಾಲಿಕ ಅನುಮೋದನೆ ನೀಡಲಾಗಿದೆ.

1.	ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಯಂತೆ ವಿವಿಧ ಅಳತೆಯ ಒಟ್ಟು 61 ಸಂಖ್ಯೆ ವಸತಿ ನಿವೇಶನಗಳಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪೂರ್ವಾನುಮೋದನೆ ಇಲ್ಲದೆ ನಿವೇಶನಗಳ ಅಳತೆ ಹಾಗೂ ನಿವೇಶನಗಳ ಒಟ್ಟು ಸಂಖ್ಯೆಯನ್ನು ಅನುಮೋದಿತ ಬಡಾವಣೆ ನಕ್ಷೆಯಲ್ಲಿ ಬದಲಾಯಿಸತಕ್ಕದ್ದಲ್ಲ. ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಮಾಡಿ ಮನೆ ಕಟ್ಟಿದಲ್ಲಿ ಅದಕ್ಕೆ ಅರ್ಜಿದಾರರೇ ಹೊಣೆಯಾಗಬೇಕಾಗುತ್ತದೆ.
2	ಅನುಮೋದಿತ ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಯಂತೆಯೇ ಬಡಾವಣೆ ಕಾರ್ಯಗಳನ್ನು ಕಾರ್ಯಗತ ಮಾಡುವುದು ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೇ ಯಾವುದೇ ಬದಲಾವಣೆ ಮಾಡುವಂತಿಲ್ಲ ಬಡಾವಣೆಯನ್ನು ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಪಡಿಸಿದ ನಂತರ ಅಂತಿಮ ವಸತಿ ಬಡಾವಣೆ ನಕ್ಷೆಯನ್ನು ಪ್ರಾಧಿಕಾರದಿಂದ ಅನುಮೋದನೆ ಪಡೆದು, ವಸತಿ ನಿವೇಶನಗಳನ್ನು ಬಿಡುಗಡೆ ಮಾಡಿಸಿಕೊಳ್ಳುವುದು.
3	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಕುಡಿಯುವ ನೀರು, ತ್ಯಾಜ್ಯ ನೀರು, ವಿಲೇವಾರಿ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸತಕ್ಕದ್ದು, ಹಾಗೂ ಉದ್ದೇಶಿತ ವಸತಿ ವಿನ್ಯಾಸದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆ ನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ, ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಬೀಳುವ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸತೊರಿಸತಕ್ಕದ್ದು.
4	ಉದ್ಯಾನವನ / ಬಯಲು ಜಾಗಗಳನ್ನು ಅನುಮೋದಿತ ನಕ್ಷೆ ಪ್ರಕಾರ ಶೇ. 100 ರಷ್ಟು ನಿವೇಶನಗಳ ಬಿಡುಗಡೆಗೊಳಿಸುವ ಮೊದಲು Chain Link fencing ಮಾಡಿ ಅಳವಡಿಸುವುದು ಹಾಗೂ
5	ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಯಲ್ಲಿ ತೋರಿಸಿರುವ ರಸ್ತೆ ಅಗಲಗಳನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡಬಾರದು.
6	ಅರ್ಜಿದಾರರು ಉದ್ದೇಶಿಸುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಖಾಸಗಿ ಸಂಘ ವ್ಯಕ್ತಿಗಳ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.

7	ಪ್ರಸ್ತಾವನೆಗೆ ಸಂಬಂಧಿಸಿದಂತೆ, ಅರ್ಜಿದಾರರು ತಪ್ಪು ದಾಖಲೆ ಅಥವಾ ಇನ್ನಿತರೆ ಪೋರ್ಜರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಬಡಾವಣೆ ನಕ್ಷೆ ಅನುಮೋದನೆಯು ತನ್ನಿಂದತಾನೆ ರದ್ದಾಗುವುದೆಂದು ಭಾವಿಸತಕ್ಕದ್ದು.
8	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
9	ಪ್ರಸ್ತಾವಿತ ವಿನ್ಯಾಸದಲ್ಲಿ ಘನ ತ್ಯಾಜ್ಯಗಳನ್ನು, ಹಸಿತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿ ವಿಂಗಡಿಸಿ. Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
10	ವಸತಿ ವಿನ್ಯಾಸದಲ್ಲಿ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು, ಅದಕ್ಕೂ ಮುಂಚೆ ಅಂದಾಜುಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು, ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆಗಾಗಿ ಮತ್ತು ಕಾಮಗಾರಿ ಪರಿಶೀಲನೆಗೆ ಅನುವುಮಾಡಿಕೊಡತಕ್ಕದ್ದು.
11	ಸರ್ಕಾರದ ಅಧಿಸೂಚನೆ ಸಂಖ್ಯೆ: ಸಂವ್ಯಶಾಇ 24 ಶಾಸನ 2015 ಬೆಂಗಳೂರು, ದಿನಾಂಕ: 10/09/2015 ರನ್ವಯ ವಿನ್ಯಾಸವನ್ನು ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿಪಡಿಸಿದ ನಂತರ ಅಂತಿಮವಾಗಿ ವಿನ್ಯಾಸವನ್ನು ಬಿಡುಗಡೆಗೊಳಿಸುವುದು
12	ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡುವ ಪೂರ್ವಭಾವಿಯಾಗಿ ಸಂಬಂಧ ಪಟ್ಟ ಸಕ್ಷಮ ಪ್ರಾಧಿಕಾರದಿಂದ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯತಕ್ಕದ್ದು.
13	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು. ಸಿವಿಲ್ ಕಾಮಗಾರಿಗೆ BWSSB ಯವರಿಂದ ಸಂಸ್ಕರಿಸಿದ ನೀರನ್ನು ಖರೀದಿಸಿ ಉಪಯೋಗಿಸತಕ್ಕದ್ದು.
14	ಅರ್ಜಿದಾರರು ಕೊಳಚೆ ನೀರನ್ನು ಬಯಲು ಜಾಗ/ ಖಾಲಿ ಜಾಗಗಳಿಗೆ ಬಿಡದೇ ಸಂಸ್ಕರಿಸಿ ಕುಡಿಯುವ ನೀರಿನ ಹೊರತಾಗಿ ಉಳಿದ ಬಳಕೆಗಾಗಿ ಬಳಸತಕ್ಕದು.
15	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೆ ಗೃಹ ಬಳಕೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪ್ರತ್ಯೇಕ ಕೊಳವೆಗಳನ್ನು ಒದಗಿಸತಕ್ಕದ್ದು. ಕುಡಿಯುವ ನೀರು ಮತ್ತು ಇತರೆ ಉಪಯೋಗಗಳಿಗೆ Dual Piping System ಅಳವಡಿಸುವುದು
16	ಅರ್ಜಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಗಿಡಮರಗಳನ್ನು ಬೆಳಸಿ ಅಭಿವೃದ್ಧಿಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.

17	BESCOM ನಿರ್ದೇಶನದಂತೆ ಬಡಾವಣೆಯಲ್ಲಿ ವಿದ್ಯುಚ್ಛಕ್ತಿ ಅಳವಡಿಸಲು ಕ್ರಮ ಕೈಗೊಳ್ಳತಕ್ಕದ್ದು
18	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ, ಎಂ.ಆರ್.ಟಿ.ಎಸ್.ಕರಗಳು, ಮೆಟ್ರೋ ಕರ, ಪಾವತಿಸುವ ಸಂಬಂಧ ಹಾಗೂ ವಿವಿಧ ಶುಲ್ಕಗಳ ಪರಿಷ್ಕೃತ ದರಗಳನ್ನು ಪಾವತಿಸುವ ಸಂಬಂಧ ದಿನಾಂಕ: 03/08/2019 ರಂದು ನೀಡಿರುವ ನೋಟರೈಸ್ಡ್ ಪ್ರಮಾಣ ಪತ್ರಕ್ಕೆ ಬದ್ಧರಿರತಕ್ಕದ್ದು.
19	ಸದರಿ ವಸತಿ ವಿನ್ಯಾಸದಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ನಿವೇಶನಗಳ ಶೇ.10 ರಷ್ಟು ವಸತಿ ನಿವೇಶನಗಳನ್ನು (EWS) ಆರ್ಥಿಕ ಹಿಂದುಳಿದ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸಕ್ಕದ್ದು, (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಕಾಯ್ದಿರಿಸಿದ ನಿವೇಶನಗಳನ್ನು ಒಂದುಗೂಡಿಸಿ ದೊಡ್ಡ ಅಳತೆಯ ನಿವೇಶನವನ್ನಾಗಿ ಸಮಾಮೇಲನಾ ಮಾಡಿದ್ದಲ್ಲಿ ಮೂಲ ಆಶಯ ವಿಫಲವಾಗುವುದರಿಂದ (EWS) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗಾಗಿ ಕಾಯ್ದಿರಿಸಿದ ವಸತಿ ನಿವೇಶನಗಳನ್ನು ಸಮಾಮೇಲನಾ ಮಾಡತಕ್ಕದ್ದಲ್ಲ.
20	ಅಂತಿಮ ಬಡಾವಣೆ ನಕ್ಷೆ ಅನುಮೋದನೆ ಮತ್ತು ವಸತಿ ನಿವೇಶನಗಳ ಬಿಡುಗಡೆ ಮೊದಲು BESCOM, KSPCB & BWSSB ಅಥವಾ ಸ್ಥಳೀಯ ಸಂಸ್ಥೆಯಿಂದ ನಿರಾಕ್ಷೇಪಣಾ ಪತ್ರ ಸಲ್ಲಿಸತಕ್ಕದ್ದು.
21	ಬಡಾವಣೆ ನಕ್ಷೆಯಲ್ಲಿ Sewage Treatment Plant, RWH, SWM, Transformer Yard, ಗೆ ಸೂಕ್ತಜಾಗಗಳನ್ನು ಕಾಯ್ದಿರಿಸಿದ್ದು, ಇವುಗಳನ್ನು ಬದಲಾಯಿಸುವಂತಿಲ್ಲ ಹಾಗೂ ಸಂಬಂಧಪಟ್ಟ ಸಂಸ್ಥೆಯ ಅಭಿಪ್ರಾಯದಂತೆ ಅಭಿವೃದ್ಧಿಪಡಿಸುವುದು.
22	ನಿವೇಶನ ಮಟ್ಟದಲ್ಲಿ ಕಡ್ಡಾಯವಾಗಿ ಮರ ಬೆಳೆಸುವುದರ ಜೊತೆಯಲ್ಲಿ ಅಭಿವೃದ್ಧಿದಾರರು, ಜಮಿನಿನ ಪ್ರತಿ ಹೆಕ್ಟರ್ ಗೆ 40 ಮರಗಳ ಪ್ರಮಾಣದಲ್ಲಿ ಮತ್ತು ಜಮೀನು ಪ್ರದೇಶದ ಪ್ರತಿ ಹೆಚ್ಚುವರಿ ವಿಸ್ತೀರ್ಣಕ್ಕೆ ಪ್ರಮಾಣಾನುಸಾರ ಗಿಡಮರಗಳನ್ನು ನೆಡತಕ್ಕದ್ದು.
23	ವಲಯ ನಿಯಮಾವಳಿಯ Chapter 4.13.2 (iii) ರಂತೆ ಕಟ್ಟಡಗಳ ಅಂತಸ್ತನ್ನು G+1 ಮತ್ತು FAR ಅನ್ನು 1.00 ಕ್ಕೆ ಸೀಮಿತಗೊಳಿಸತಕ್ಕದ್ದು.
24	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


 ಆಯುಕ್ತರು
 ಬೆಂಗಳೂರು, ಬೆಂಗಳೂರು.


ಶ್ರೀ. ಆರ್.ಹರೀಶ್ ಬಾಬು ಮತ್ತು ಸಿ.ಆರ್ ಸುಂದರ್,
 ನಂ. 99, ವೆಂಕಟೇಶ್ವರ ನಿಲಯ, 6ನೇ ಮುಖ್ಯರಸ್ತೆ,
 2ನೇ ಅಡ್ಡರಸ್ತೆ, ಶಿವ ಬಾಲಯೋಗಿ ಆಶ್ರಮದ ಹತ್ತಿರ,
 ಜಿ.ಪಿ ನಗರ, 3ನೇ ಹಂತ.
 ಬೆಂಗಳೂರು-560 078.

